

ಕರ್ನಾಟಕ ಸರ್ಕಾರ

ಸಾರಿಗೆ ಇಲಾಖೆ

ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ಜಮಖಂಡಿ
ಇವರಿಂದ

2015 ವರ್ಷಾಂತ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಅಧಿನಿಯಮ 2005ರ ನಿಯಮ
4(1)(ಬಿ) ಅಡಿಯಲ್ಲಿ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದ ಮಾಹಿತಿ.

ನಿಯಮ 4(1)(ಬಿ) ಕುರಿತು ವಿವರಗಳು

1. (1) (ಬಿ) (i) ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳು :

ಸಂಘಟನೆ : - ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಇವರು ಈ ಕಛೇರಿಯ
ಮುಖ್ಯಸ್ಥರಾಗಿರುತ್ತಾರೆ ಮತ್ತು ಈ ಕೆಳಕಂಡ ಅಧಿಕಾರಿಗಳು ಇವರ ಅಧೀನದಲ್ಲಿ ಕಾರ್ಯ
ನಿರ್ವಹಿಸುತ್ತಿರುತ್ತಾರೆ.

ಅ) ಹಿರಿಯ ಮೋಟಾರು ವಾಹನ ನಿರೀಕ್ಷಕರು : 01

ಆ) ಮೋಟಾರು ವಾಹನ ನಿರೀಕ್ಷಕರು : 02

ಇ) ಅಧೀಕ್ಷಕರು : 01

ಈ) ಪ್ರಥಮ ದರ್ಜೆ ಸಹಾಯಕರು : 02

ಉ) ದ್ವಿತೀಯ ದರ್ಜೆ ಸಹಾಯಕರು : 02

ಊ) ವಾಹನ ಚಾಲಕರು : 01

ಋ) ಬೆರಳಚ್ಚುಗಾರ : 01

ಎ) ಜವಾನರು : 00

ಈ ಕಛೇರಿಯಲ್ಲಿ ಢುಖ್ಯವಾಗಿ ಸಾರಿಗೆ ಢತ್ತು ಸಾರಿಗೆತರ ವಾಹನಗಳ ನೋಂದಣಿ ತೆರಿಗೆ ವಸೂಲಾತಿ, ಕಲಿಕಾ ಚಾಲನಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ ಢತ್ತು ವಾಹನಗಳ ಉಪಯೋಗದ ನಿಯಂತ್ರಣದ ಬಗ್ಗೆ ಈ ಕೆಲಕಂಡ ಕಾಯ್ದೆ ನಿಯಢದ ಅಡಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತದೆ.

1. ಕೇಂದ್ರ ಢೋಟಾರು ವಾಹನ ಕಾಯ್ದೆ, 1988
2. ಕೇಂದ್ರ ಢೋಟಾರು ವಾಹನ ಕಾಯ್ದೆ ನಿಯಢಗಳು, 1989
3. ಕರ್ನಾಟಕ ಢೋಟಾರು ವಾಹನ ನಿಯಢಗಳು, 1989
4. ಕರ್ನಾಟಕ ಢೋಟಾರು ವಾಹನ ತೆರಿಗೆ ಕಾಯ್ದೆ ಢತ್ತು ನಿಯಢಗಳು 1957 ಢತ್ತು ಸಂಬಂಧಿಸಿದ ತಿದ್ದುಪಡಿಗಳು.

ಪ್ರಢುಖ ಕಾರ್ಯಗಳು

1. ವಾಹನಗಳ ನೋಂದಣಿ, ಅರ್ಹತಾ/ನೋಂದಣಿಪತ್ರಗಳ ನವೀಕರಣ.
2. ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳನ್ನು ನೀಡುವಿಕೆ/ ನವೀಕರಣ
3. ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡುವಿಕೆ.
4. ಢೋಟಾರು ವಾಹನಗಳ ತೆರಿಗೆ ಸಂಗ್ರಹಣೆ.
5. ಅಪಘಾತಕ್ಕೀಡಾದ ವಾಹನಗಳನ್ನು ಪರಿಕ್ಷಿಸಿ ಅದರ ಬಗ್ಗೆ ಅಭಿಪ್ರಾಯ ನೀಡುವದು.
6. ರಸ್ತೆ ಸುರಕ್ಷತಾ ಕಾರ್ಯಕ್ರಢಗಳು.
7. ವಾಹನಗಳಿಂದಾಗುವ ವಾಯು ಢಾಲಿನ್ಯ ನಿಯಂತ್ರಣದ ಬಗ್ಗೆ ಪ್ರವರ್ತನೆ.
8. ಪ್ರವರ್ತನ ಕಾರ್ಯ ಹಾಗೂ ದಂಡ ವಿಧಿಸುವದು.
9. ಅನುಪಯುಕ್ತ ವಾಹನಗಳ ಪರಿಶೀಲನೆ

2) 4 (1) (ಬಿ) (ii) ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳು ಮತ್ತು

ಕರ್ತವ್ಯಗಳು:

1) ಕಛೇರಿ ವಿಳಾಸ :-

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕಛೇರಿ, ಮುಧೋಳ ರಸ್ತೆ, ಜಮಖಂಡಿ, ಜಿ: ಬಾಗಲಕೋಟೆ.

2) ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ :-

ಕಛೇರಿಯ ಮುಖ್ಯಸ್ಥರಾಗಿದ್ದು ಕಛೇರಿಯ ಸಂಪೂರ್ಣ ಜವಾಬ್ದಾರಿ ನಿರ್ವಹಿಸುತ್ತಾರೆ. ಕಛೇರಿಯ ಯಾವುದೇ ಕೆಲಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಹೊಂದಿರುತ್ತಾರೆ. ಸಿಬ್ಬಂದಿಯ ನಿಯಂತ್ರಣ ಕೆಲಸದ ಹಂಚಿಕೆಯನ್ನು ಮಾಡುವ ಅಧಿಕಾರವನ್ನು ಸಹ ಹೊಂದಿರುತ್ತಾರೆ. ಹಾಗೆಯೇ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಮತ್ತು ಕಛೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿಯೂ ಆಗಿ ಕಾರ್ಯ ನಿರ್ವಹಿಸುತ್ತಾರೆ.

ಇವರು ಚಾಲನಾ ಅನುಜ್ಞಾಪತ್ರಗಳ/ನಿರ್ವಾಹಕರ ಅನುಜ್ಞಾಪತ್ರ ವಿಭಾಗಕ್ಕೆ ಮುಖ್ಯಸ್ಥರಾಗಿದ್ದು, ಅನುಜ್ಞಾಪತ್ರಗಳ ವಿಭಾಗಕ್ಕೆ ಒಳಪಡುವ ಎಲ್ಲ ಹೊಸ ಕಲಿಕಾ ಅನುಜ್ಞಾಪತ್ರ/ಹೊಸ ಅನುಜ್ಞಾಪತ್ರ ನೀಡುವ, ಹಳೆ ಅನುಜ್ಞಾಪತ್ರಗಳ ನವೀಕರಣ, ವಿಳಾಸ ಬದಲಾವಣೆ ನಮೂದನೆ, ರದ್ದತಿ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸುತ್ತಾರೆ.

ಮೇಲಿನ ಕೆಲಸದೊಂದಿಗೆ ಸಾರಿಗೆತರ ನೋಂದಣಿ ವಿಭಾಗಕ್ಕೆ ಮುಖ್ಯಸ್ಥರಾಗಿದ್ದು, ಸಾರಿಗೆ ಮತ್ತು ಸಾರಿಗೆತರ ವಿಭಾಗಗಳಿಗೆ ಒಳಪಡುವ ಎಲ್ಲ ಹೊಸ ವಾಹನಗಳ ನೋಂದಣಿ ಮಾಡಿ

ನೊಂದಣಿ ಸಂಖ್ಯೆ ನೀಡುವ, ಹಳೆ ವಾಹನಗಳ ಮಾಲಿಕತ್ವ ವರ್ಗಾವಣೆ, ಕಂತು ಕರಾರು ನಮೂದನೆ, ರದ್ದತಿ ಇತ್ಯಾದಿ ಕಾರ್ಯನಿರ್ವಹಿಸುತ್ತಾರೆ.

3 ಹಿರಿಯ ಮೋಟಾರು ವಾಹನ ನೀರಿಕ್ಷಕರು / ಮೋಟಾರು ವಾಹನ ನೀರಿಕ್ಷಕರು.

ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳನುಸಾರ ಸಾರಿಗೆ ವಾಹನಗಳ ನೊಂದಣಿ ಹಾಗೂ ಅರ್ಹತಾ ಪತ್ರ ನವೀಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡುವುದು ಮತ್ತು ಅಭ್ಯರ್ಥಿಗಳನ್ನು ಪರೀಕ್ಷಿಸಿ ನಿರ್ವಾಹಕ, ಕಲಿಕಾ ಹಾಗೂ ಚಾಲನಾ ಅನುಜ್ಞಾ ಪತ್ರ ನೀಡುವುದು, ವಾಹನಗಳ ತಪಾಸಣೆ, ಅಪಘಾತ ವಾಹನಗಳ ವೀಕ್ಷಣೆ, ಬಾಕಿ ತೆರಿಗೆ ವಸೂಲಿ ಸೇರಿದಂತೆ ಇನ್ನಾವುದೇ ಮೇಲಾಧಿಕಾರಿಗಳ ಆದೇಶದಂತೆ ಕಾರ್ಯ ನಿರ್ವಹಿಸುವರು.

4) ಕಛೇರಿ ಅಧೀಕ್ಷಕರು :-

ಕಛೇರಿಯ ಅಧೀಕ್ಷಕರು ಸಾರ್ವಜನಿಕರು ಕಛೇರಿಗೆ ಸಲ್ಲಿಸುವ ವಿವಿಧ ಕೆಲಸಗಳ ಅರ್ಜಿಗಳನ್ನು ಪರಿಶೀಲಿಸಿ ಸ್ವೀಕರಿಸುವುದು ಮತ್ತು ವಿಲೇವಾರಿಗೆ ಕ್ರಮ ಜರುಗಿಸುವುದು, ಕಛೇರಿಯ ಖಜಾನೆ ವಿಭಾಗದ ಮೇಲ್ವಿಚಾರಣೆ ಮಾಡುವುದರೊಂದಿಗೆ, ದೈನಂದಿನ ರಾಜಸ್ವ ವಸೂಲಾತಿ ಲೆಕ್ಕಪತ್ರ ಪರಿಶೋಧನೆಯ ಕೆಲಸ ನಿರ್ವಹಿಸುತ್ತಾರೆ. ಒಟ್ಟಾರೆಯಾಗಿ ಎಲ್ಲ ವಿಭಾಗದಲ್ಲಿನ ಸಿಬ್ಬಂದಿಗಳ ಕೆಲಸ ಮೇಲ್ವಿಚಾರಣೆ ಹಾಗೂ ಮೇಲಾಧಿಕಾರಿಗಳು ನೀಡಿದ ಆದೇಶ ಪಾಲಿಸುವುದು, ರಾಜಸ್ವ ಸಂಗ್ರಹಣೆಯ ಮಾಹಿತಿ, ರಿಕನ್ಸಲೇಶನ್ ತಃಖ್ತೆ ತಯಾರಿಸುವುದು.

5) ಪ್ರಥಮ / ದ್ವಿತೀಯ ದರ್ಜೆ ಸಹಾಯಕರು :-

ಕಛೇರಿಯ ಅಧೀಕ್ಷಕರು/ಮೇಲಾಧಿಕಾರಿಗಳು ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಕಡತದೊಂದಿಗೆ ಮುಂದಿನ ಆದೇಶಕ್ಕಾಗಿ ಅಧೀಕ್ಷಕರಿಗೆ ಸಲ್ಲಿಸುವುದು. ಕಡತದಲ್ಲಿ ಮೇಲಾಧಿಕಾರಿಗಳು ನೀಡಿದ ಆದೇಶದ ಮೇರೆಗೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿರ್ವಹಿಸುವರು. ಕಛೇರಿಯಲ್ಲಿ ಪಾವತಿ ಮಾಡುವ ಶುಲ್ಕ ಮತ್ತು ತೆರಿಗೆಗಳನ್ನು ಸ್ವೀಕರಿಸಿ ಅವುಗಳಿಗೆ ಸೂಕ್ತ ರಶೀದಿ ನೀಡುವುದು.

6) ಬೆರಳಚ್ಚುಗಾರರು : -

ಕಛೇರಿಯಿಂದ ಹೊರಡಿಸುವ ಎಲ್ಲಾ ಪತ್ರಗಳನ್ನು ಬೆರಳಚ್ಚು ಮಾಡುವುದು ರಹದಾರಿ ಪರವಾನಿಗೆಗಳನ್ನು ಬೆರಳಚ್ಚಿಸುವುದು ಹಾಗೂ ಮೇಲಾಧಿಕಾರಿಗಳು ಹೇಳಿದ ಇತರೆ ಕೆಲಸಗಳನ್ನು ನಿರ್ವಹಿಸುವುದು.

7) ವಾಹನ ಚಾಲಕರು ; -

ಕಛೇರಿಯ ಎಲ್ಲಾ ಕೆಲಸ ಕಾರ್ಯಗಳಿಗೆ ನಿಗದಿಪಡಿಸಿದ ವಾಹನವನ್ನು ಚಲಾಯಿಸುವುದು.

8). 'ಡಿ' ಗ್ರೂಪ್ ನೌಕರರು (ಜವಾನರು) :-

ಸ್ಥಳೀಯ ಟಪಾಲನ್ನು ವಿತರಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.

**3) 4 (1) (ಬಿ) (iii)ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ
ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯ ವಿಧಾನಗಳು.:**

ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ಕಛೇರಿಗೆ ಸಲ್ಲಿಸುವ ಅರ್ಜಿಗಳನ್ನು ನಿಯಮಾನುಸಾರ ಕಛೇರಿಯಲ್ಲಿನ ಅಧೀಕ್ಷಕರುಗಳು ಪರಿಶೀಲಿಸಿ ಸ್ವೀಕರಿಸುತ್ತಾರೆ. ತದನಂತರ ಕಛೇರಿಯ ಸ್ವೀಕೃತಿ ವಿಭಾಗದ ಮುಖಾಂತರ ಆಯಾ ವಿಭಾಗಗಳನ್ನು ನಿರ್ವಹಿಸುವ ವಿಷಯ ನಿರ್ವಾಹಕರು ತಮಗೆ ಸಂಬಂಧಿಸಿದ ಅರ್ಜಿಗಳನ್ನು ಕಡತದಲ್ಲಿ ಟಿಪ್ಪಣಿಯೊಂದಿಗೆ ವಿಷಯವನ್ನು ಮಂಡಿಸುತ್ತಾರೆ, ನಂತರ ಅದನ್ನು ಸಂಬಂಧಿಸಿದ ಅಧೀಕ್ಷಕರು ಪರಿಶೀಲಿಸಿ ತಮ್ಮ ಟಿಪ್ಪಣಿಯನ್ನು ಮಂಡಿಸಿದ ನಂತರ ಅಂತಿಮವಾಗಿ ಕಛೇರಿ ಮುಖ್ಯಸ್ಥರು ಸದರಿ ವಿಷಯದ ಬಗ್ಗೆ ಕಡತದಲ್ಲಿ ತಮ್ಮ ತೀರ್ಮಾನದ ಆದೇಶವನ್ನು ನೀಡುತ್ತಾರೆ. ಸದರಿಯವರು ನೀಡಿದ ಆದೇಶವನ್ನು ಅಂತಿಮವಾಗಿ ವಿಷಯ ನಿರ್ವಾಹಕರು ಮತ್ತು ಅಧೀಕ್ಷಕರುಗಳು ಪಾಲಿಸುತ್ತಾರೆ. ಕೆಲವೊಂದು ವಿಷಯದ ಕೆಲಸಗಳಿಗೆ ಕಛೇರಿಯ ತಾಂತ್ರಿಕ ಸಿಬ್ಬಂದಿಗಳಾದ ಹಿರಿಯ/ವೋಟಾರು ವಾಹನ ನಿರೀಕ್ಷಕರಗಳ ಪರಿಶೀಲನೆ ಅವಶ್ಯಕವಾಗಿದ್ದು ಅಂತಹ ಅರ್ಜಿಗಳನ್ನು ಕಛೇರಿ ಅಧೀಕ್ಷಕರು ಪರಿಶೀಲಿಸಿ ಸ್ವೀಕರಿಸಿದ ನಂತರ ತಾಂತ್ರಿಕ ಸಿಬ್ಬಂದಿಗಳಿಗೆ ಕಳುಹಿಸುತ್ತಾರೆ. ವಾಹನವನ್ನು/ಅಭ್ಯರ್ಥಿಗಳನ್ನು ಭೌತಿಕವಾಗಿ ತಾಂತ್ರಿಕವಾಗಿ ಪರಿಶೀಲಿಸಿದ ವರದಿ/ದಾಖಲೆಗಳನ್ನು ಅಧೀಕ್ಷಕರು ಪರಿಶೀಲಿಸಿದ ನಂತರ ಕಛೇರಿ ಮುಖ್ಯಸ್ಥರಿಗೆ ಶಿಫಾರಸ್ಸು ಮಾಡುತ್ತಾರೆ. ಅಂತಿಮವಾಗಿ ಕಛೇರಿ ಮುಖ್ಯಸ್ಥರು ತೀರ್ಮಾನ ತೆಗೆದುಕೊಂಡು ಅಂತಹ ಕಡತಗಳಿಗೆ ಆದೇಶ ಮಾಡುತ್ತಾರೆ. ಕಛೇರಿ ಮುಖ್ಯಸ್ಥರ ಆದೇಶವನ್ನು ವಿಷಯ ನಿರ್ವಾಹಕರು ಹಾಗೂ ಅಧೀಕ್ಷಕರು ಅಂತಿಮವಾಗಿ ಪಾಲಿಸುತ್ತಾರೆ.

4. 4 (1) (ಬಿ) (iv). ಅದರ ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳು

∴

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಅವರ ಅಧೀನದಲ್ಲಿ ಬರುವ

ಸಿಬ್ಬಂದಿಯವರು ಈ ಕೆಳಕಂಡ ಕಾಯ್ದೆ ಮತ್ತು ನಿಯಮದಡಿಯಲ್ಲಿ ಕರ್ತವ್ಯ

ನಿರ್ವಹಿಸಲಾಗುತ್ತದೆ.

1. ಕೇಂದ್ರ ಮೋಟಾರು ವಾಹನ ಕಾಯ್ದೆ, 1988
2. ಕೇಂದ್ರ ಮೋಟಾರು ವಾಹನ ಕಾಯ್ದೆ ನಿಯಮಗಳು, 1989
3. ಕರ್ನಾಟಕ ಮೋಟಾರು ವಾಹನ ನಿಯಮಗಳು, 1989
4. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.

5. **4(1)(ಬಿ) (v). ಅದರ ಕಾರ್ಯಗಳಿಗೆ ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು, ಉಪ ನಿಮಯಗಳು. ಅನುಸೂಚಿಗಳು. ಕೈಪಿಡಿಗಳು ಮತ್ತು ದಾಖಲೆಗಳು**

∴

- 1) ಕೇಂದ್ರ ಮೋಟಾರು ವಾಹನ ಕಾಯ್ದೆ, 1988
- 2) ಕೇಂದ್ರ ಮೋಟಾರು ವಾಹನ ಕಾಯ್ದೆ ನಿಯಮಗಳು, 1989
3. ಕರ್ನಾಟಕ ಮೋಟಾರು ವಾಹನ ನಿಯಮಗಳು, 1989

4. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.

3. **4 (1) (ಬಿ) (vi) ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಾಸ್ತಾವೇಜುಗಳ ಪ್ರವರ್ಗಗಳ ವಿವರ ಪಟ್ಟಿ :**

1. ವಾಹನಗಳ ಹೊಸ ನೋಂದಣಿಯ ಕಡತ ಹಾಗೂ ಬಿ ವಹಿಗಳು.
2. ಅನುಪಯುಕ್ತದಲ್ಲಿರುವ ವಾಹನಗಳ ಅರ್ಜಿ ಹಾಗೂ ಕಡತಗಳು.
3. ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳ ಇತಿಹಾಸದ ವಹಿಗಳು
4. ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡಿರುವ ವಿವರಗಳ ಪುಸ್ತಕಗಳು
5. ಮೋಟಾರು ವಾಹನಗಳ ತೆರಿಗೆ, ಹಸಿರು ತೆರಿಗೆ, ಹಾಗೂ ಶುಲ್ಕ ಸಂಗ್ರಹಣೆ ವಹಿಗಳು.
6. ಪ್ರವರ್ತನ ವಿವರಗಳ ವಹಿ.
7. ಸಿಬ್ಬಂದಿಗಳ ಸೇವಾ ಪುಸ್ತಕಗಳು ಹಾಗೂ ವೈಯಕ್ತಿಕ ಕಡತಗಳು.
8. ವೇತನ ಬಡವಡೆಯ ವಹಿಗಳು.
9. ಸಿಬ್ಬಂದಿಗಳ ವಾರ್ಷಿಕ ಆಸ್ತಿ ಮತ್ತು ಧಾಯತ್ವ ವಿವರಗಳು.
10. ಸರಕಾರಿ ವಾಹನಗಳ ಲಾಗ್ ಪುಸ್ತಕಗಳು.
11. ಡಿಸಿ ಬಿಲ್ಲುಗಳ ಕಡತಗಳು ವಹಿಗಳು.
12. ಹೊಸ ನೋಂದಣಿ ಪುಸ್ತಕಗಳ, ಸ್ಮಾರ್ಟ್ ಕಾರ್ಡ್‌ಗಳ, ತೆರಿಗೆ ಚೀಟಿಗಳು ಹಾಗೂ ಎ ಮತ್ತು ಬಿ ಚಲನ ಪುಸ್ತಕಗಳ ದಾಸ್ತಾನು ವಹಿ.

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಈ ಕಛೇರಿಯ ಮುಖ್ಯಸ್ಥರಾಗಿ ಆಡಳಿತದ ಸಂಪೂರ್ಣ ಜವಾಬ್ದಾರಿ ಹೊಂದಿರುತ್ತಾರೆ.

3. 4 (1) (ಬಿ) (vii) 7. ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅದರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂತಹ ಯಾವುದೇ ವ್ಯವಸ್ಥೆಯ ವಿವರಗಳು :-

ಇಲ್ಲ -

3. 4(1)(ಬಿ)(viii) 8. ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಅಥವಾ ನಿಯಮಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ. ಪರಿಷತ್ತುಗಳ. ಸಮಿತಿಗಳ ಮತ್ತು ಇತರ ನಿಯತಕಾಲಿಕ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೋ ಅಥವಾ ಅಂತಹ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೋ ಎಂಬುದರ ವಿವರ ಪಟ್ಟಿಕೆ :

ಅ) ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಬಾಗಲಕೋಟೆ, ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 68(1)ರ ಅಡಿಯಲ್ಲಿ ಸಾರಿಗೆ ವಾಹನಗಳ ರಹದಾರಿ ನೀಡುವ ಅಧಿಕಾರ ಹೊಂದಿರುತ್ತಾರೆ.

1. ಅಧ್ಯಕ್ಷರು : ಜಿಲ್ಲಾಧಿಕಾರಿಗಳು.
2. ಸದಸ್ಯರು : ಜಿಲ್ಲಾ ಪೊಲೀಸ ಅಧಿಕಾರಿಗಳು.
3. ಕಾರ್ಯದರ್ಶಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ

ಬ) ರಸ್ತೆ ಸುರಕ್ಷತಾ ಸಮಿತಿ:

ಈ ಮೇಲಿನವರನ್ನೊಳಗೊಂಡು ಲೋಕೋಪಯೋಗಿ ಇಲಾಖೆ, ಹೆಸ್ಟಾಂ ಮತ್ತು ಇತರ ಸಾರ್ವಜನಿಕ ಸಂಸ್ಥೆಗಳ ಮುಖ್ಯಸ್ಥರು ಇದರ ಸದಸ್ಯರಾಗಿರುತ್ತಾರೆ.

3. 4 (1) (ಬಿ) (ix) ರ ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆ :

ಕ್ರ.ಸಂ	ಪದನಾಮ ಶ್ರೀಯುತರು	ಹುದ್ದೆ	ವಿಳಾಸ
1	ಶ್ರೀ. ರವೀಚಂದ್ರನಾಥ ಫಿರಂಗಿ	ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ	ಜಮಖಂಡಿ
2	ಶ್ರೀ ಎಸ್.ಬಿ.ತೀರ್ಥ	ಹಿರಿಯ ಮೋ.ವಾ.ನಿರೀಕ್ಷಕರು	ಜಮಖಂಡಿ
3	ಶ್ರೀ. ಜಯರಾಮ ನಾ ನಾಯಕ	ಮೋ.ವಾ.ನಿರೀಕ್ಷಕರು	ಜಮಖಂಡಿ
4	ಶ್ರೀ ಎಮ್.ಎಸ್.ಬಿರಾದಾರ	ಮೋ.ವಾ.ನಿರೀಕ್ಷಕರು	ಜಮಖಂಡಿ
5	ಶ್ರೀ. ಎ ಹೆಚ್ ಸವಣೂರ	ಅಧೀಕ್ಷಕರು	ಜಮಖಂಡಿ
6	ಶ್ರೀ ಎಸ್.ಜಿ.ಜಂಬಗಿ	ಪ್ರ.ದ.ಸಹಾಯಕರು	ಜಮಖಂಡಿ
7	ಶ್ರೀಮತಿ: ಎಸ್.ಎಸ್.ಪಾಟೀಲ	ಪ್ರ.ದ.ಸಹಾಯಕರು	ಜಮಖಂಡಿ
8	ಶ್ರೀ ಬಿ.ಎಂ.ಗದ್ಯಾಳ	ದ್ವಿ .ದ.ಸಹಾಯಕರು	ಜಮಖಂಡಿ
9	ಶ್ರೀಮತಿ ಗೀತಾ ಬಿಂಗಿ	ಬೆರಳಚ್ಚುಗಾರರು	ಜಮಖಂಡಿ

12	ನಿಯೋಜನೆ ಮೇರೆಗೆ ಈ	ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು	
1	ಶ್ರೀ ಎಸ್.ಆರ್.ಮರಲಿಂಗಣ್ಣವರ	ಹಿ.ವೋ.ವಾ.ನಿ (ಪ್ರಾಸಾಕ ವಿಜಯಪುರ ಇವರ ಕಚೇರಿಯಿಂದ)	ಜಮಖಂಡಿ
2	ಯು.ಬಿ.ಗಂಗನಹಳ್ಳಿ	ಪ್ರ.ದ.ಸ. ಇವರು(ಪ್ರಾಸಾಕ ಚಿಕ್ಕೋಡಿ ಕಚೇರಿಯಿಂದ)	ಜಮಖಂಡಿ
3	ಎನ್.ಎಸ್.ಶಿರಹಟ್ಟಿ	ದ್ವಿ.ದ.ಸ. ಇವರು(ಪ್ರಾಸಾಕ ಬಾಗಲಕೋಟೆ ಕಚೇರಿಯಿಂದ)	ಜಮಖಂಡಿ
4	ಶ್ರೀ. ಲಕ್ಷ್ಮಣ ಮದರಖಂಡಿ	ವಾಹನ ಚಾಲಕ (ಪ್ರಾಸಾಕ ಬೀದರ ಕಚೇರಿಯಿಂದ ನಿಯೋಜನೆ)	ಜಮಖಂಡಿ

3. 4 (1) (ಬಿ) (ಢ) ಅದರ ಏ. ನಿಯಮಗಳಲ್ಲಿ ಉಪ ಸಂಧಿಸಿರುವಂತೆ ಪರಿಹಾರದ

ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ

ತಿಂಗಳ ಗೌರವಧನ :

ಕ್ರಮ ಸಂಖ್ಯೆ	ಪದನಾಮ ಶ್ರೀಯುತರು	ಹುದ್ದೆ	ಮೂಲ ವೇತನ ಮೊತ್ತ ರೂ.
ಕ್ರ.ಸಂ	ಪದನಾಮ ಶ್ರೀಯುತರು	ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ	
1	ಶ್ರೀ. ರವೀಚಿದ್ರನಾಥ ಫಿರಂಗಿ	ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು	38100-00
2	ಶ್ರೀ ಎಸ್.ಬಿ.ತೀರ್ಥ	ಹಿರಿಯ ಮೋ.ವಾ.ನಿರೀಕ್ಷಕರು	28100-00
3	ಶ್ರೀ. ಜಯರಾಮ ನಾ ನಾಯಕ	ಮೋ.ವಾ.ನಿರೀಕ್ಷಕರು	26700-00
4	ಶ್ರೀ ಎಮ್.ಎಸ್.ಬಿರಾದಾರ	ಮೋ.ವಾ.ನಿರೀಕ್ಷಕರು	24000-00
5	ಶ್ರೀ. ಎ ಹೆಚ್ ಸವಣೂರ	ಅಧೀಕ್ಷಕರು	31400-00
6	ಶ್ರೀ ಎಸ್.ಜಿ.ಜಂಬಗಿ	ಪ್ರ.ದ.ಸಹಾಯಕರು	28100-00
7	ಶ್ರೀಮತಿ: ಎಸ್.ಎಸ್.ಪಾಟೀಲ	ಪ್ರ.ದ.ಸಹಾಯಕರು	16800-00
8	ಶ್ರೀ ಬಿ.ಎಂ.ಗದ್ಯಾಳ	ದ್ವಿ .ದ.ಸಹಾಯಕರು	17200-00
9	ಶ್ರೀಮತಿ ಗೀತಾ ಬಿಂಗಿ	ಬೆರಳಚ್ಚು ಗಾರರು	12250-00

3. 4 (1) (ಬಿ) (xi) 11 ಎಲ್ಲಾ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ : ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯ.

ಅನುದಾನ ಬಿಡುಗಡೆ 2015-16

ಲೆಕ್ಕ ಶೀರ್ಷಿಕೆ	ಅನುದಾನ ಬಿಡುಗಡೆ	ಖರ್ಚಿನ ಬಾಬು	ಉಳಿದ ಹಣ
ಪ್ರವಾಸ ಭತ್ಯೆ - 041	--	--	--
ಕಛೇರಿ ವೆಚ್ಚಗಳು - 051	--	--	--
ಕಟ್ಟಡ ಬಾಡಿಗೆ ಮತ್ತು ವಿದ್ಯುತ್ ವೆಚ್ಚ - 071	--	--	--
ಇಂಧನ-195	--	--	--
ಕಛೇರಿ ವೆಚ್ಚಗಳು - 051ಪ್ಲಾನ್	--	--	--

3. 4 (1) (ಬಿ) (xii) ಹಂಚಿಕೆ ಮಾಡಲಾದ ಮೊಬಲನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳನ್ನು ಫಲಾನುಭವಿಗಳ ವಿವರಗಳು.

ಸಾರಿಗೆ ಇಲಾಖೆಯ ನಿರ್ದೇಶನದ ಮೇರೆಗೆ ಕಛೇರಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯೋಜನೆಯಲ್ಲಿ ವರ್ಷಾಂತ್ಯ 2015-16 ಕ್ಕೆ 07 ಅಭ್ಯರ್ಥಿಗಳು ಫಲಾನುಭವಿಗಳಾಗಿರುತ್ತಾರೆ. ವಿವಿಧ ವರ್ಗದ ವಾಹನಗಳ ಚಾಲನಾ ತರಬೇತಿಯನ್ನು ನೀಡಲಾಗಿದೆ. ಸದರಿ ತರಬೇತಿಗೆ ತಗಲುವ ವೆಚ್ಚ ರೂ. 16500 =00 ದಲ್ಲಿ ಅಭ್ಯರ್ಥಿಗಳು ಶೇ.25 % ರಷ್ಟನ್ನು ಭರಿಸಿದರೆ ಸಾರಿಗೆ ಇಲಾಖೆಯೇ ಶೇ.75% ರಷ್ಟು ಭರಿಸುತ್ತದೆ.

3. 4 (1) (ಬಿ) (xiii) ಅದು ನೀಡಿರುವ ರಿಯಾಯಿತಿಗಳನ್ನು ಅನುಮತಿ ಪತ್ರಗಳನ್ನು ಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರಗಳು :-

- ಇರುವುದಿಲ್ಲ -

3. 4 (1) (ಬಿ) (XV) ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ ಮಾಹಿತಿಗೆ ಸಂಬಂಧಿಸಿದ ವಿವರಗಳು :

ಭಾಗಶಃ ಗಣಕೀಕರಣವಾಗಿದ್ದು ಗಣಕೀಕರಣಗೊಂಡ ಕಡತಗಳಿಂದ ಲಭ್ಯ ಮಾಹಿತಿ ಪಡೆಯಬಹುದು.

3. 4 (1) (ಬಿ) (XVI) ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವರಗಳು:

ಸೌಲಭ್ಯವಿಲ್ಲ.

ಹಣ ಪಾವತಿಸುವ ಸಮಯ - ಸೋಮವಾರದಿಂದ ಶುಕ್ರವಾರದವರೆಗೆ

ಬೆಳಿಗ್ಗೆ 10.30 ರಿಂದ 02.30 ರ ವರೆಗೆ

ಶನಿವಾರ ಬೆಳಿಗ್ಗೆ 10.30 ರಿಂದ 12.00 ರ ವರೆಗೆ

ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯ ಅಥವಾ ವಾಚನಾಲಯ ಈ ವರೆಗೆ ಅಸ್ತಿತ್ವದಲ್ಲಿ ಇರುವುದಿಲ್ಲ.

4 (1)(ಬಿ) (xvii). ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮ ಮತ್ತು

ಇತರ ವಿವರಗಳು :

1) ಸಾರ್ವಜನಿಕ ಮಾಹಿತಿ ಅಧಿಕಾರಿ - ಶ್ರೀ. ರವೀಂದ್ರನಾಥ ಫಿರಂಗಿ

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ,

2) ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ- ಶ್ರೀ ಎ.ಹೆಚ್.ಸವಣೂರ

ಅಧೀಕ್ಷಕರು ಸಪ್ರಾಸಾ ಕಚೇರಿ ಜಮಖಂಡಿ

3) ಮೇಲನೈವಿ ಪ್ರಾಧಿಕಾರ. - ಶ್ರೀ ಬಿ.ಪಿ.ಉಮಾಶಂಕರ, ಜಂಟಿ ಸಾರಿಗೆ ಆಯುಕ್ತರು,

ಬೆಳಗಾವಿ ವಿಭಾಗ, ಬೆಳಗಾವಿ ಪ್ರಾದೇಶಿಕ ಸಾರಿಗೆ

ಕಛೇರಿಯ ಮೊದಲನೇಯ ಮಹಡಿ, ಆರ್.ಟಿ.ಓ ವೃತ್ತ .

ಬೆಳಗಾವಿ.

3. 4 (1) (ಬಿ) (xviii). ನಿಯಮಿಸಬಹುದಾದಂತಹ ಇತರೆ ಮಾಹಿತಿಯನ್ನು

ಪ್ರಕಟಿಸತಕ್ಕದ್ದು.:

ಅ) ಈ ಕಛೇರಿಗೆ ಒಟ್ಟು 2016-17 ವರ್ಷದ ಸಾಲಿನಲ್ಲಿ ಒಟ್ಟು ರೂ.2565 ಲಕ್ಷಗಳ ರಾಜಸ್ವ ವಸೂಲಾತಿಗೆ ನಿಗದಿ ಪಡಿಸಲಾಗಿದ್ದು ಅದರಲ್ಲಿ ಡಿಸೆಂಬರ್-2015 ರ ಅಂತ್ಯಕ್ಕೆ ಒಟ್ಟು ರೂ.253435720-00 ಲಕ್ಷಗಳಷ್ಟು ವಸೂಲಿ ಮಾಡಲಾಗಿದೆ.

ಆ) ಕೇಂದ್ರ ಕಛೇರಿಯಾದ ಮಾನ್ಯ ಸಾರಿಗೆ ಆಯುಕ್ತರ ಕಛೇರಿ. ಬೆಂಗಳೂರಿನಿಂದ ಬಿಡುಗಡೆಯಾದ ವೆಬ್ ಸೈಟ್ www.rto.kar.nic.in ರಲ್ಲಿ ಸಾರ್ವಜನಿಕರು ತಮ್ಮ ಕಾರ್ಯ ಕೆಲಸಗಳಿಗೆ ಅನುಸರಿಸಬೇಕಾದ ಸೂಕ್ತ ಮಾರ್ಗದರ್ಶನ ಪ್ರಕಟಿಸಲಾಗಿದೆ.

ಸಾರ್ವಜನಿಕ ಮಾಹಿತಿ ಅಧಿಕಾರಿ,

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ಜಮಖಂಡಿ

ನಮೂನೆ

(ಮಾಪಹ ಅಧಿನಿಯಮ 2005ರ 7(1) ಮತ್ತು 6(1) ನೇ ಪ್ರಕರಣ)

- 1 ಅರ್ಜಿದಾರನ ಪೂರ್ಣ ಹೆಸರು
- 2 ವಿಳಾಸ
- 3 ಕೋರಿದ ದಾಖಲೆ/ಪರಿಶೀಲನೆ/ಮಾದರಿಯ ವಿವರ
- 4 ಮೇಲಿನವು ಯಾವ ವರ್ಷಕ್ಕೆ ಸಂಬಂಧಿಸಿವೆ.
- 5 ಮಾಹಿತಿಯನ್ನು ಯಾವ ಸಾರ್ವಜನಿಕ ಮಾಹಿತಿ ಅಧಿಕಾರಿಯಿಂದ ಕೋರಿದೆಯೋ ಆ ಅಧಿಕಾರಿಯ ಪದನಾಮ ಮತ್ತು ವಿಳಾಸ.

ಸ್ಥಳ : ಜಮಖಂಡಿ

ಅರ್ಜಿದಾರನ ಸಹಿ.

ದಿನಾಂಕ

ನಮ್ಮ ಕಛೇರಿಯು ಭಾಗಶಃ ಗಣಕೀಕರಣಗೊಂಡಿದ್ದು, ಗಣಕೀಕರಣವಾಗಿರುವ ವಿವರಗಳನ್ನು ಮಾತ್ರ ಪ್ಲಾಪಿ/ಸಿ.ಡಿ.ಡಿಸ್ಕ್ ರೂಪದಲ್ಲಿ ನೀಡಬಹುದು.

ಸಾರ್ವಜನಿಕ ಪ್ರಾಧಿಕಾರವು (ಸಕ್ಷಮ ಪ್ರಾಧಿಕಾರಿ) 30 ದಿನಗಳಲ್ಲಿ ಕೋರಿದ ಮಾಹಿತಿಯನ್ನು ನೀಡದಿದ್ದಲ್ಲಿ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶವಿದೆ. ಈ ಇಬ್ಬರೂ ಅಧಿಕಾರಿಗಳು ಮಾಹಿತಿಯನ್ನು ನೀಡಲು ಸಹಕರಿಸದೇ ಇದ್ದರೇ ಈ ಕೆಳಕಂಡ ಅಧಿಕಾರಿಗಳಿಗೆ ದೂರನ್ನು ಸಲ್ಲಿಸಬಹುದು.

1. ಸಾರಿಗೆ ಆಯುಕ್ತರು, 5ನೇ ಮಹಡಿ, ಬಹು ಅಂತಸ್ತುಗಳ ಕಟ್ಟಡ,

ಡಾ|| ಅಂಬೇಡ್ಕರ ವೀದಿ, ಬೆಂಗಳೂರು – 560 001.

2. ಪ್ರಧಾನ ಕಾರ್ಯದರ್ಶಿಗಳು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ,

(ಜನ ಸ್ಪಂದನ), 20 ನೇ ಮಹಡಿ, ಬೆಂಗಳೂರು – 560 001

ವಿ.ಸೂ : 4(ಬಿ) ಅಡಿಯಲ್ಲಿ ಮಾಹಿತಿಯನ್ನು ಮಾನ್ಯ ಮಾನ್ಯ ಸಾರಿಗೆ ಆಯುಕ್ತರು ಇಲಾಖೆಯ ಎಲ್ಲಾ ಕಛೇರಿಗಳ ಮಾಹಿತಿಯನ್ನು ವೆಬ್ ಸೈಟ್

www.rto.kar.nic.in ರಲ್ಲಿ ಪ್ರಕಟಿಸಿದ್ದಾರೆ. ಅದನ್ನು ಡೌನ್ ಲೋಡ್ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

ಸಾರ್ವಜನಿಕ ಮಾಹಿತಿ ಅಧಿಕಾರಿ,

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ,ಜಮಖಂಡಿ